



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IV A	ಬೆಂಗಳೂರು, ಗುರುವಾರ, ೦೭, ಮಾರ್ಚ್, ೨೦೨೪(ಫಾಲ್ಗುಣ, ೧೭, ಶಕವರ್ಷ, ೧೯೪೫) BENGALURU, THURSDAY, 07, MARCH, 2024(PHALGUNA, 17, SHAKAVARSHA, 1945)	ಸಂ. ೧೬೪ No. 164
--------------------------	---	--------------------

## PARLIAMENTARY AFFAIRS AND LEGISLATION SECRETARIAT

### NOTIFICATION

**NO: DPAL 21 SHASANA 2024, BENGALURU, DATED:07.03.2024**

The Karnataka Motor Vehicles Taxation (Amendment) Bill, 2024 ಇದಕ್ಕೆ 2024ರ ಮಾರ್ಚ್ ತಿಂಗಳ 06ನೇ ದಿನಾಂಕದಂದು ರಾಜ್ಯಪಾಲರ ಅನುಮತಿ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2024ರ ಕರ್ನಾಟಕ ಅಧಿನಿಯಮ ಸಂಖ್ಯೆ:12 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗIV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

### **KARNATAKA ACT NO.12 OF 2024**

(First Published in the Karnataka Gazette Extra-ordinary on the 07<sup>th</sup> day of March 2024)

### **THE KARNATAKA MOTOR VEHICLES TAXATION (AMENDMENT) ACT, 2024**

(Received the assent of the Governor on the 06<sup>th</sup> day of March 2024)

An Act further to amend the Karnataka Motor Vehicles Taxation Act, 1957.

Whereas it is expedient further to amend the Karnataka Motor Vehicles Taxation Act, 1957 (Karnataka Act 35 of 1957) for the purpose hereinafter appearing:

Be it enacted by the Karnataka State Legislature in the seventy fifth year of the Republic of India as follows:

**1. Short title and commencement.-** (1) This Act may be called the Karnataka Motor Vehicles Taxation (Amendment) Act, 2024.

(2) It shall come into force at once.

**2. Amendment of Section 3.-** In the Karnataka Motor Vehicles Taxation Act, 1957 (Karnataka Act 35 of 1957) (hereinafter referred to as Principal Act), in section 3, in sub-section (1), in the fourth proviso, for clause (c), the following shall be substituted, namely:-

“(c) In case of Construction Equipment Vehicles (as defined in clause (cab) of rule 2 of the Central Motor Vehicles Rules, 1989) and vehicles fitted with air compressor and generator, tax shall be levied at the rates specified in Part- A7 of the schedule.”

**3. Amendment of section 3-A.-** In the Principal Act, in section 3-A, after sub-section (1) the following shall be inserted, namely:-

“(1A) In addition to the existing cess of the tax levied under Section 3 on the Motor Vehicles registered under the Motor Vehicles Act, 1988 (Central Act 59 Of 1988), 3% additional cess shall be levied and collected on the transport vehicles for the purpose of the Karnataka Motor Transport and Other Allied Workers Social Security and Welfare Fund.”

**4. Amendment of schedule.-** In the Schedule to the Principal Act,-

- (i) For Part A5 and the entries relating thereto, the following shall be substituted, namely:-

**“PART A5  
{See Section 3(1)}**

**Lifetime Tax for Motor cars, Jeeps, Omni Buses and Private Service Vehicles.**

Sl No	Class of vehicles	Motor cars, Jeeps, Omni Buses and Private Service Vehicles having floor area up to 5 Sq. Mtrs, cost of which does not exceeds Rs. 5 Lakhs	Motor cars, Jeeps, Omni Buses and Private Service Vehicles having floor area up to 5 Sq. Mtrs, cost of which exceeds Rs.5 Lakhs but does not exceeds Rs.10Lakhs	Motor cars, Jeeps, Omni Buses and Private Service Vehicles having floor area up to 5 Sq. Mtrs, cost of which exceeds Rs.10 Lakhs but does not exceeds Rs.20 Lakhs	Motor cars, Jeeps, Omni Buses and Private Service Vehicles having floor area up to 5 Sq. Mtrs, cost of which exceeds Rs.20 Lakhs	Motor cars, Jeeps, Omni Buses and Private Service Vehicles run on Electricity having cost of the vehicle which exceeds Rs.25 Lakhs
1	2	3	4	5	6	7
A	At the time of Registration of New Vehicle	13 % of cost of the Vehicle	14 % of the cost of the Vehicle	17% of the cost of the Vehicle	18% of the cost of the Vehicle	10% of the cost of the Vehicle
B	If the vehicle is already registered and its age from the month of Registration is:	Percentage of the Life Time Tax levied under Clause A	Percentage of the Life Time Tax levied under Clause A	Percentage of the Life Time Tax levied under Clause A	Percentage of the Life Time Tax levied under Clause A	Percentage of the Life Time Tax levied under Clause A
1	Not more than 2 years	93%	93%	93%	93%	93%

2	More than 2 Years but not more than 3 Years	87%	87%	87%	87%	87%
3	More than 3 Years but not more than 4 Years	81%	81%	81%	81%	81%
4	More than 4 Years but not more than 5 Years	75%	75%	75%	75%	75%
5	More than 5 Years but not more than 6 Years	69%	69%	69%	69%	69%
6	More than 6 Years but not more than 7 Years	64%	64%	64%	64%	64%
7	More than 7 Years but not more than 8 Years	59%	59	59%	59%	59%
8	More than 8 Years but not more than 9 Years	54%	54%	54%	54%	54%
9	More than 9 Years but not more than 10 Years	49%	49%	49%	49%	49%
10	More than 10 Years but not more than 11 Years	45%	45%	45%	45%	45%
11	More than 11 Years but not more than 12 Years	41%	41%	41%	41%	41%
12	More than 12 Years but not more than 13 Years	37%	37%	37%	37%	37%
13	More than 13 Years but not more than 14 Years	33%	33%	33%	33%	33%
14	More than 14 Years but not more than 15 Years	29%	29%	29%	29%	29%
15	More than 15 years	25%	25%	25%	25%	25%

(ii) In Part A7, for the heading “Lifetime Tax for Construction Equipment Vehicles (As defined under Rule 2(ca) of the Central Motor Vehicle Rules, 1989) and vehicles fitted with Air Compressor and Generators” the heading “Lifetime Tax for Construction Equipment Vehicles (As defined under clause (cab) of rule 2 of the Central Motor Vehicle Rules, 1989) and vehicles fitted with Air Compressor and Generators” shall be substituted.

(iii) In Part C6, for the heading “Refund Table for Construction Equipment Vehicles (As defined under Rule 2(ca) of Central Motor Vehicle Rules, 1989) and vehicles fitted with Air Compressor or Generators” the heading “Refund Table for Construction Equipment Vehicles (As defined under clause (cab) of rule 2 of the Central Motor Vehicle Rules, 1989) and vehicles fitted with Air Compressor or Generators” shall be substituted.

**5. Power to remove difficulty.**-(1) If any difficulty arises in giving effect to the provisions of the Karnataka Motor Vehicles Taxation (Amendment) Act, 2024, the State Government may, by notification in the Official Gazette, make such provisions as may appear to it to be necessary or expedient for purpose of removing the difficulty:

Provided that, no such order shall be made after the expiry of a period of two years from the date of commencement of the Karnataka Motor Vehicles Taxation (Amendment) Act, 2024.

(2) Every order made under sub-section (1), shall as soon as after it is made, be laid before the State Legislature.

By Order and in the name of  
the Governor of Karnataka,

**G.SRIDHAR**  
Secretary to Government  
Department of Parliamentary  
Affairs and Legislation

**ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ**  
**ಅಧಿಸೂಚನೆ**

**ಸಂಖ್ಯೆ: ಸಂವ್ಯಾಖ್ಯೆ 21 ಶಾಸನ 2024, ಬೆಂಗಳೂರು, ದಿನಾಂಕ: 07.03.2024**

The Karnataka Official Language Act, 1963 (Karnataka Act 26 of 1963) ರ ಪ್ರಕರಣ 5-ಎರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Motor Vehicles Taxation (Amendment) Act, 2024 (Karnataka Act No 12 of 2024) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

**2024 ರ ಕರ್ನಾಟಕ ಅಧಿನಿಯಮ ಸಂಖ್ಯೆ: 12**

(2024ರ ಮಾರ್ಚ್ ತಿಂಗಳ 07 ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

**ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ಅಧಿನಿಯಮ, 2024**

(2024ರ ಮಾರ್ಚ್ ತಿಂಗಳ 06 ನೇ ದಿನಾಂಕದಂದು ರಾಜ್ಯಪಾಲರಿಂದ ಅನುಮತಿಯನ್ನು ಪಡೆಯಲಾಗಿದೆ)

ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ಅಧಿನಿಯಮ, 1957ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ಅಧಿನಿಯಮ, 1957 (1957ರ ಕರ್ನಾಟಕ ಅಧಿನಿಯಮ 35)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೈದನೇ ವರ್ಷದಲ್ಲಿ ಕರ್ನಾಟಕ ರಾಜ್ಯದ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

**1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.-** (1) ಈ ಅಧಿನಿಯಮವನ್ನು ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ಅಧಿನಿಯಮ, 2024 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

**2. 3ನೇ ಪ್ರಕರಣದ ತಿದ್ದುಪಡಿ.-** ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ಅಧಿನಿಯಮ, 1957 (1957ರ ಕರ್ನಾಟಕ ಅಧಿನಿಯಮ 35)ರ (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 3ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿನ ನಾಲ್ಕನೇ ಪರಂತುಕದ (ಸಿ) ಖಂಡಕ್ಕೆ ಬದಲಿಯಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

(ಸಿ) ನಿರ್ಮಾಣ ಸಾಮಗ್ರಿ ವಾಹನಗಳ ಸಂದರ್ಭಗಳಲ್ಲಿ (ಕೇಂದ್ರ ಮೋಟಾರು ವಾಹನಗಳ ನಿಯಮಗಳು, 1989ರ 2ನೇ ನಿಯಮದ (ಸಿಎಬಿ) ಖಂಡದಲ್ಲಿ ಪರಿಭಾಷಿಸಿದಂತೆ) ಮತ್ತು ಏರ್ ಕಂಪ್ರೆಸರ್ ಮತ್ತು ಜನರೇಟರುಗಳನ್ನು ಅಳವಡಿಸಲಾಗಿರುವ ತೆರಿಗೆಯನ್ನು ಅನುಸೂಚಿಯ ಭಾಗ-ಎ7 ರಲ್ಲಿ ನಿರ್ದಿಷ್ಟಪಡಿಸಿದ ದರಗಳಲ್ಲಿ ವಿಧಿಸತಕ್ಕದ್ದು.

**3. 3ಎ ಪ್ರಕರಣದ ತಿದ್ದುಪಡಿ.-** ಮೂಲ ಅಧಿನಿಯಮದ 3ಎನೇ ಪ್ರಕರಣದ (1)ನೇ ಉಪ-ಪ್ರಕರಣಕ್ಕೆ ಬದಲಾಗಿ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(1ಎ) ಮೋಟಾರು ವಾಹನಗಳ ಅಧಿನಿಯಮ, 1988 (1988ರ ಕೇಂದ್ರ ಅಧಿನಿಯಮ 59)ರ ಅಡಿಯಲ್ಲಿ ನೋಂದಣಿಯಾದ ಮೋಟಾರು ವಾಹನಗಳಿಗೆ 3ನೇ ಪ್ರಕರಣದಡಿಯಲ್ಲಿ ವಿಧಿಸಿದ ತೆರಿಗೆಗೆ ಹೆಚ್ಚುವರಿಯಾಗಿ, ಕರ್ನಾಟಕ ಮೋಟಾರು ಸಾರಿಗೆ ಮತ್ತು ಅದಕ್ಕೆ ಸಂಬಂಧಿತ ನೌಕರರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ನಿಧಿಯ ಉದ್ದೇಶಕ್ಕಾಗಿ 3% ರಷ್ಟು ಹೆಚ್ಚುವರಿ ಉಪಕರವನ್ನು ವಿಧಿಸತಕ್ಕದ್ದು."

**4. ಅನುಸೂಚಿಯ ತಿದ್ದುಪಡಿ.-** ಮೂಲ ಅಧಿನಿಯಮದ ಅನುಸೂಚಿಯಲ್ಲಿ,-

(i) ಭಾಗ ಎ5- ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು ಎಂದರೆ:-

**“ಭಾಗ ಎ5**  
**[3ನೇ ಪ್ರಕರಣದ (1)ನೇ ಉಪ ಪ್ರಕರಣ ನೋಡಿ]**  
**ಮೋಟಾರು ಕಾರುಗಳು, ಜೀಪುಗಳು, ಓಮ್ಮಿ ಬಸ್ಸುಗಳು ಮತ್ತು ಖಾಸಗಿ ಸೇವಾ**  
**ವಾಹನಗಳಿಗೆ ಆಜೀವ ತೆರಿಗೆ**

ಕ್ರ. ಸಂ.	ವಾಹನಗಳ ವರ್ಗ	5 ಚದರ ಮೀಟರುಗಳವರೆಗೆ ಫ್ಲೋರ್ ವಿಸ್ತೀರ್ಣ ಇರುವ ಮತ್ತು 5 ಲಕ್ಷ ರೂಪಾಯಿಗಳನ್ನು ಮೀರಿದ ಬೆಲೆಯ ಮೋಟಾರು ಕಾರುಗಳು, ಜೀಪುಗಳು, ಆಮ್ಮಿ ಬಸ್ಸುಗಳು ಮತ್ತು ಖಾಸಗಿ ಸೇವಾ ವಾಹನಗಳು	5 ಚದರ ಮೀಟರುಗಳವರೆಗೆ ಫ್ಲೋರ್ ವಿಸ್ತೀರ್ಣ ಇರುವ ಮತ್ತು 5 ಲಕ್ಷ ರೂಪಾಯಿ ಬೆಲೆ ಮೀರಿದ 10 ಲಕ್ಷ ರೂಪಾಯಿಗಳನ್ನು ಮೀರಿದ ಬೆಲೆಯ ಮೋಟಾರು ಕಾರುಗಳು, ಜೀಪುಗಳು, ಆಮ್ಮಿ ಬಸ್ಸುಗಳು ಮತ್ತು ಖಾಸಗಿ ಸೇವಾ ವಾಹನಗಳು	5 ಚದರ ಮೀಟರುಗಳವರೆಗೆ ಫ್ಲೋರ್ ವಿಸ್ತೀರ್ಣ ಇರುವ ಮತ್ತು 10 ಲಕ್ಷ ರೂಪಾಯಿ ಬೆಲೆ ಮೀರಿದ 20 ಲಕ್ಷ ರೂಪಾಯಿ ಬೆಲೆ ಮೀರಿದ ಮೋಟಾರು ಕಾರುಗಳು, ಜೀಪುಗಳು, ಆಮ್ಮಿ ಬಸ್ಸುಗಳು ಮತ್ತು ಖಾಸಗಿ ಸೇವಾ ವಾಹನಗಳು	5 ಚದರ ಮೀಟರುಗಳವರೆಗೆ ಫ್ಲೋರ್ ವಿಸ್ತೀರ್ಣ ಇರುವ ಮತ್ತು 20 ಲಕ್ಷ ರೂಪಾಯಿ ಬೆಲೆ ಮೀರಿದ ಮೋಟಾರು ಕಾರುಗಳು, ಜೀಪುಗಳು, ಆಮ್ಮಿ ಬಸ್ಸುಗಳು ಮತ್ತು ಖಾಸಗಿ ಸೇವಾ ವಾಹನಗಳು	25 ಲಕ್ಷ ರೂಪಾಯಿ ಬೆಲೆ ಮೀರಿದ ವಿದ್ಯುಚ್ಛಕ್ತಿ ಯಿಂದ ಓಡುವ ಮೋಟಾರು ಕಾರುಗಳು, ಜೀಪುಗಳು, ಆಮ್ಮಿ ಬಸ್ಸುಗಳು ಮತ್ತು ಖಾಸಗಿ ಸೇವಾ ವಾಹನಗಳು
1	2	3	4	5	6	7
ಎ	ಹೊಸ ವಾಹನಗಳ ನೋಂದಣಿಯ ಸಮಯದಲ್ಲಿ	ವಾಹನ ಬೆಲೆಯ ಶೇ. 13	ವಾಹನದ ಬೆಲೆಯ ಶೇ. 14	ವಾಹನದ ಬೆಲೆಯ ಶೇ. 17	ವಾಹನದ ಬೆಲೆಯ ಶೇ. 18	ವಾಹನದ ಬೆಲೆಯ ಶೇ. 10
ಬಿ	ವಾಹನವು ಈಗಾಗಲೇ ನೋಂದಣಿಯಾಗಿದ್ದು ಮತ್ತು ನೋಂದಣಿಯ ತಿಂಗಳಿನಿಂದ ಅದರ ಅವಧಿಯು:	ಎ ಖಂಡದಲ್ಲಿ ವಿಧಿಸುವ ಆಜೀವ ತೆರಿಗೆಯ ಶೇಕಡಾವಾರು	ಎ ಖಂಡದಲ್ಲಿ ವಿಧಿಸುವ ಆಜೀವ ತೆರಿಗೆಯ ಶೇಕಡಾವಾರು	ಎ ಖಂಡದಲ್ಲಿ ವಿಧಿಸುವ ಆಜೀವ ತೆರಿಗೆಯ ಶೇಕಡಾವಾರು	ಎ ಖಂಡದಲ್ಲಿ ವಿಧಿಸುವ ಆಜೀವ ತೆರಿಗೆಯ ಶೇಕಡಾವಾರು	ಎ ಖಂಡದಲ್ಲಿ ವಿಧಿಸುವ ಆಜೀವ ತೆರಿಗೆಯ ಶೇಕಡಾವಾರು
1	2 ವರ್ಷಗಳನ್ನು ಮೀರದಿರುವಲ್ಲಿ	93%	93%	93%	93%	93%
2	2 ವರ್ಷಗಳನ್ನು ಮೀರಿದ್ದು ಆದರೆ 3 ವರ್ಷಗಳನ್ನು ಮೀರದಿರುವಲ್ಲಿ	87%	87%	87%	87%	87%
3	3 ವರ್ಷಗಳನ್ನು ಮೀರಿದ್ದು, ಆದರೆ 4 ವರ್ಷಗಳನ್ನು ಮೀರದಿರುವಲ್ಲಿ	81%	81%	81%	81%	81%
4	4 ವರ್ಷಗಳು ಮೀರಿದ್ದು ಆದರೆ 5 ವರ್ಷಗಳನ್ನು ಮೀರದಿರುವಲ್ಲಿ	75%	75%	75%	75%	75%
5	5 ವರ್ಷಗಳು ಮೀರಿದ್ದು ಆದರೆ 6 ವರ್ಷಗಳನ್ನು ಮೀರದಿರುವಲ್ಲಿ	69%	69%	69%	69%	69%
6	6 ವರ್ಷಗಳು ಮೀರಿದ್ದು ಆದರೆ 7 ವರ್ಷಗಳನ್ನು ಮೀರದಿರುವಲ್ಲಿ	64%	64%	64%	64%	64%
7	7 ವರ್ಷಗಳು ಮೀರಿದ್ದು ಆದರೆ 8 ವರ್ಷಗಳನ್ನು ಮೀರದಿರುವಲ್ಲಿ	59%	59%	59%	59%	59%

8	8 ವರ್ಷಗಳು ಮೀರಿದ್ದು ಆದರೆ 9 ವರ್ಷಗಳನ್ನು ಮೀರಿದಿರುವಲ್ಲಿ	54%	54%	54%	54%	54%
9	9 ವರ್ಷಗಳು ಮೀರಿದ್ದು ಆದರೆ 10 ವರ್ಷಗಳನ್ನು ಮೀರಿದಿರುವಲ್ಲಿ	49%	49%	49%	49%	49%
10	10 ವರ್ಷಗಳು ಮೀರಿದ್ದು ಆದರೆ 11 ವರ್ಷಗಳನ್ನು ಮೀರಿದಿರುವಲ್ಲಿ	45%	45%	45%	45%	45%
11	11 ವರ್ಷಗಳು ಮೀರಿದ್ದು ಆದರೆ 12 ವರ್ಷಗಳನ್ನು ಮೀರಿದಿರುವಲ್ಲಿ	41%	41%	41%	41%	41%
12	12 ವರ್ಷಗಳು ಮೀರಿದ್ದು ಆದರೆ 13 ವರ್ಷಗಳನ್ನು ಮೀರಿದಿರುವಲ್ಲಿ	37%	37%	37%	37%	37%
13	13 ವರ್ಷಗಳು ಮೀರಿದ್ದು ಆದರೆ 14 ವರ್ಷಗಳನ್ನು ಮೀರಿದಿರುವಲ್ಲಿ	33%	33%	33%	33%	33%
14	14 ವರ್ಷಗಳು ಮೀರಿದ್ದು ಆದರೆ 15 ವರ್ಷಗಳನ್ನು ಮೀರಿದಿರುವಲ್ಲಿ	29%	29%	29%	29%	29%
15	15 ವರ್ಷಗಳನ್ನು ಮೀರಿದಿರುವಲ್ಲಿ	25%	25%	25%	25%	25%

(ii) ಭಾಗ ಎ7ರ ಶೀರ್ಷಿಕೆ "ನಿರ್ಮಾಣ ಸಾಮಗ್ರಿ ವಾಹನಗಳಿಗಾಗಿ (ಕೇಂದ್ರ ಮೋಟಾರು ವಾಹನಗಳ ನಿಯಂತ್ರಣ ನಿಯಮಗಳು, 1989ರ 2(ಸಿಎ) ನಿಯಮದಡಿಯಲ್ಲಿ ಪರಿಭಾಷಿಸಲಾದಂತೆ) ಮತ್ತು ಏರ್‌ಕಂಪ್ರೆಸರ್ ಮತ್ತು ಜನರೇಟರುಗಳನ್ನು ಅಳವಡಿಸಲಾಗಿರುವ ವಾಹನಗಳಿಗಾಗಿ ಪೂರ್ಣಾವಧಿ ತೆರಿಗೆಗಳು" ಬದಲಾಗಿ "ನಿರ್ಮಾಣ ಸಾಮಗ್ರಿ ವಾಹನಗಳಿಗಾಗಿ (ಕೇಂದ್ರ ಮೋಟಾರು ವಾಹನಗಳ ನಿಯಮಗಳು, 1989ರ 2ನೇ ನಿಯಮದ (ಸಿಎಬಿ) ಖಂಡದಲ್ಲಿ ಪರಿಭಾಷಿಸಿದಂತೆ) ಮತ್ತು ಏರ್ ಕಂಪ್ರೆಸರ್ ಮತ್ತು ಜನರೇಟರುಗಳನ್ನು ಅಳವಡಿಸಲಾಗಿರುವ ವಾಹನಗಳ ಆಜೀವ ತೆರಿಗೆಗಳು" ಎಂಬ ಶೀರ್ಷಿಕೆಯನ್ನು ಸೇರಿಸತಕ್ಕದ್ದು.

(iii) ಭಾಗ ಸಿ6ರ ಶೀರ್ಷಿಕೆ "ನಿರ್ಮಾಣ ಸಾಧನ ಸಾಮಗ್ರಿ ವಾಹನಗಳು (ಮೋಟಾರು ವಾಹನಗಳ ನಿಯಂತ್ರಣ ನಿಯಮಗಳು, 1989ರ ನಿಯಮ 2(ಸಿಎ) ಮೇರೆಗೆ ನಿರ್ದಿಷ್ಟಪಡಿಸಲಾದಂತೆ) ಮತ್ತು ಏರ್‌ಕಂಪ್ರೆಸರ್ ಅಥವಾ ಜನರೇಟರ್‌ಗಳೊಂದಿಗೆ ಜೋಡಿಸಿದ ವಾಹನಗಳ ಮರುಪಾವತಿ ಕೋಷ್ಟಕ" ಬದಲಾಗಿ "ನಿರ್ಮಾಣ ಸಾಧನ ಸಾಮಗ್ರಿ ವಾಹನಗಳು (ಕೇಂದ್ರ ಮೋಟಾರು ವಾಹನಗಳ ನಿಯಮಗಳು, 1989ರ 2ನೇ ನಿಯಮದ (ಸಿಎಬಿ) ಖಂಡದಲ್ಲಿ ಪರಿಭಾಷಿಸಿದಂತೆ) ಮತ್ತು ಏರ್‌ಕಂಪ್ರೆಸರ್ ಅಥವಾ ಜನರೇಟರ್‌ಗಳೊಂದಿಗೆ ಜೋಡಿಸಿದ ವಾಹನಗಳ ಮರುಪಾವತಿ ಕೋಷ್ಟಕ" ಎಂಬ ಶೀರ್ಷಿಕೆಯನ್ನು ಸೇರಿಸತಕ್ಕದ್ದು.

**5. ತೊಂದರೆಗಳನ್ನು ನಿವಾರಿಸುವ ಅಧಿಕಾರ.-** (1) ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ಅಧಿನಿಯಮ, 2024ರ ಉಪಬಂಧಗಳನ್ನು ಜಾರಿಗೆ ತರುವಾಗ, ಯಾವುದೇ ತೊಂದರೆಗಳು ಉದ್ಭವಿಸಿದಲ್ಲಿ, ರಾಜ್ಯ ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, ಸದರಿ ತೊಂದರೆಗಳನ್ನು ನಿವಾರಿಸುವ ಉದ್ದೇಶಕ್ಕಾಗಿ ಅವಶ್ಯಕ ಅಥವಾ ಸಮಯೋಚಿತವೆಂದು ಕಂಡುಬರುವಂಥ ಉಪಬಂಧಗಳನ್ನು ಕಲ್ಪಿಸಬಹುದು:

ಪರಂತು, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ಅಧಿನಿಯಮ, 2024ರ ಆರಂಭದ ದಿನಾಂಕದಿಂದ ಎರಡು ವರ್ಷಗಳ ಅವಧಿಯು ಮುಕ್ತಾಯಗೊಂಡ ತರುವಾಯ ಯಾವುದೇ ಅಂಥ ಆದೇಶವನ್ನು ಮಾಡತಕ್ಕದ್ದಲ್ಲ.

(2) ಉಪಪ್ರಕರಣ (1)ರಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು, ಅದನ್ನು ಮಾಡಿದ ತರುವಾಯ ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

The above translation of the Karnataka Motor Vehicles Taxation (Amendment) Act, 2024 (Karnataka Act No. 12 of 2024) shall be authoritative text in Kannada language under section 5-A of the Karnataka Official Language Act, 1963 (Karnataka Act 26 of 1963).

**ಧಾವರ್ ಚಂದ್ ಗೆಹ್ಲೋಟ್**  
ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

**ಜಿ. ಶ್ರೀಧರ್**  
ಸರ್ಕಾರದ ಕಾರ್ಯದರ್ಶಿ,  
ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಇಲಾಖೆ.